



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ Bangalore Development Authority

000316

ಸಂಖ್ಯೆ:
No.

ಬೆಂಗಳೂರು/ನಯೋಸ/DLP-58/2015-16/ 1108 /2018-19.

ದಿನಾಂಕ:

Date : 18/09/2018

ಕಾರ್ಯದೇಶ

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಪಣತ್ತೂರು ಗ್ರಾಮದ ಸೆ.ನಂ. 41/2, 42/1, 42/2, 43/3, 43/4, 43/5, 43/6, 43/7ಎ, 43/7ಬಿ, 43/8, 43/9 ಗಳಲ್ಲಿ ಒಟ್ಟು [20 ಎಕರೆ 24 ಗುಂಟೆ (0-22 ಗುಂಟೆ ಖರಾಬು ಹೊರತುಪಡಿಸಿ)] ಕಾಲುದಾರಿ ಮತ್ತು ಬಂಡಿದಾರಿ ಪಥ ಬದಲಾವಣೆಯಾದ ನಂತರ 20 ಎಕರೆ 19.08 ಗುಂಟೆ (0-26.08 ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮತಿಸುವಂತೆ ಜಮೀನಿನ ಮಾಲೀಕರಾದ M/s Shivakar Infra P.L, M/s Shivakar Developers P.L, M/s Akarsha Realty.p.l, M/s Earnest Costruction P.L ರವರ Authorised Signatory ಶ್ರೀ.ಬಿ.ಎಂ.ಕರುಣೇಶ್ ರವರು ಕೋರಿರುವ ಬಗ್ಗೆ.

ಉಲ್ಲೇಖ

1. ಅರ್ಜಿದಾರರ ಮನವಿ ದಿನಾಂಕ 24.03.2016.
2. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಠರಾವು ಸಂಖ್ಯೆ 52/2018, ದಿನಾಂಕ 16.03.2018.
3. ಈ ಕಛೇರಿಯ ಪತ್ರ ಸಂಖ್ಯೆ ಬೆಂಗಳೂರು/ನಯೋಸ/DLP-58/2016-17/331/2018-19, ದಿನಾಂಕ 23.05.2018.
4. ಕೆನರಾ ಬ್ಯಾಂಕ್ ಚಲನ್ ನಂ. 17488, ದಿನಾಂಕ 08.06.2018.
5. ಈ ಕಛೇರಿ ಪತ್ರ ಸಂಖ್ಯೆ ಬೆಂಗಳೂರು/ನಯೋಸ/DLP-58/2016-17/629/2018-19, ದಿನಾಂಕ 04.07.2018.
6. ಅಧಿಕ ಜಿಲ್ಲಾ ನೋಂದಣಾಧಿಕಾರಿಗಳು, ಬೆಂಗಳೂರು ರವರ ಕಛೇರಿಯಲ್ಲಿ ನೋಂದಾಯಿಸಲ್ಪಟ್ಟ ಪರಿತ್ಯಾಜನಾ ಪತ್ರ BDA-1-02438-2018-19, ಸಿ.ಡಿ. ನಂ. BDAD239, ದಿನಾಂಕ 17.07.2018.
7. ಕಾವೇರಿ ನೀರಿನ ಕರ, ವರ್ತೂರು ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್. ಕರ, ಮೆಟ್ರೋ ಕರ ಮತ್ತು ವಿವಿಧ ಶುಲ್ಕಗಳ ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರುವುದಾಗಿ ಛಾಪಾ ಕಾಗದದಲ್ಲಿ ನೋಟರಿಯವರಿಂದ ದೃಢೀಕರಿಸಿ ದಿನಾಂಕ 30.08.2018 ರಂದು ನೀಡಿರುವ ಪ್ರಮಾಣ ಪತ್ರ.
8. ಜಿಲ್ಲಾಧಿಕಾರಿಗಳ ಪಥ ಬದಲಾವಣೆ ಆದೇಶ ಸಂಖ್ಯೆ ಎಲ್ ಎನ್ ಡಿ [ಪೂ] ಸಿಆರ್ /17/ 18-19, ದಿನಾಂಕ 21.08.2018.

ಟಿ. ಚೌಡಯ್ಯ ರಸ್ತೆ, ಕುಮಾರಪಾರ್ಕ್ ಪಶ್ಚಿಮ, ಬೆಂಗಳೂರು - 560 020.

T. Chowdaiah Road, Kumarapark West, Bangalore-560 020, Facsimile: 2334 5799, Website: www.bdabangalore.org

ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಪಣತ್ತೂರು ಗ್ರಾಮದ ಸ.ನಂ. 41/2 ರಲ್ಲಿ 07ಎಕರೆ 25ಗುಂಟೆ, 42/1ರಲ್ಲಿ 01ಎಕರೆ 30ಗುಂಟೆ(0-04ಗುಂಟೆ ಖರಾಬು ಹೊರತುಪಡಿಸಿ), 42/2 ರಲ್ಲಿ 03ಎಕರೆ 36ಗುಂಟೆ (0-05ಗುಂಟೆ ಖರಾಬು ಹೊರತುಪಡಿಸಿ), 43/3 ರಲ್ಲಿ 0-24.50ಗುಂಟೆ (0-1.50ಗುಂಟೆ ಖರಾಬು ಹೊರತುಪಡಿಸಿ) 43/4ರಲ್ಲಿ 01ಎಕರೆ 05ಗುಂಟೆ (0-06ಗುಂಟೆ ಖರಾಬು ಹೊರತುಪಡಿಸಿ), 43/5 ರಲ್ಲಿ 01ಎಕರೆ 16ಗುಂಟೆ (0-02ಗುಂಟೆ ಖರಾಬು ಹೊರತುಪಡಿಸಿ), 43/6 ರಲ್ಲಿ 0-39ಗುಂಟೆ, 43/7ಎ ರಲ್ಲಿ 0-34ಗುಂಟೆ, 43/7ಬಿ ರಲ್ಲಿ 0-35ಗುಂಟೆ, 43/8 ರಲ್ಲಿ 0-35ಗುಂಟೆ (0-02ಗುಂಟೆ ಖರಾಬು ಹೊರತುಪಡಿಸಿ), 43/9 ರಲ್ಲಿ 0-24.50ಗುಂಟೆ (0-1.50ಗುಂಟೆ ಖರಾಬು ಹೊರತುಪಡಿಸಿ) ಒಟ್ಟು 20 ಎಕರೆ 24ಗುಂಟೆ (0-22ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡುವಂತೆ ಉಲ್ಲೇಖ [1] ರಲ್ಲಿ ಜಮೀನಿನ ಮಾಲೀಕರಾದ M/s Shivakar Infra P.L, M/s Shivakar Developers P.L, M/s Akarsha Realty.p.l, M/s Earnest Costruction P.L ರವರ Authorised Signatory ಶ್ರೀ.ಬಿ.ಎಂ.ಕರುಣೇಶ್ ರವರು ಕೋರಿದ್ದರು.

ಪ್ರಸ್ತಾವನೆಯನ್ನು ಪರಿಶೀಲಿಸಿ, ವಿಷಯವನ್ನು ಉಲ್ಲೇಖ [2] ರಲ್ಲಿನ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ವಿಷಯ ಸಂಖ್ಯೆ 52/2018, ದಿನಾಂಕ 16.03.2018 ರಲ್ಲಿ ಮಂಡಿಸಿ ಚರ್ಚಿಸಲಾಗಿರುತ್ತದೆ. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ನಾಲಾಗೆ Buffer ಅಳವಡಿಸಿ ಸಲ್ಲಿಸಿರುವ ನಕ್ಷೆಯು RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಸಾಮಾನ್ಯ ಷರತ್ತುಗಳಿಗೊಳಪಡಿಸಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಯಿತು.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ತೀರ್ಮಾನದಂತೆ ವಸತಿ ಅಭಿವೃದ್ಧಿ ಯೋಜನೆ ನಕ್ಷೆ ಅನುಮೋದನೆ ಸಂಬಂಧ ವಿವಿಧ ಶುಲ್ಕಗಳ ಬಾಬು ₹. 71,43,520/- [‘₹. ಎಪ್ಪತ್ತೊಂದು ಲಕ್ಷದ ನಲವತ್ತಮೂರು ಸಾವಿರದ ಐದನೂರ ಇಪ್ಪತ್ತು ಮಾತ್ರ] ಗಳನ್ನು ಪ್ರಾಧಿಕಾರಕ್ಕೆ ಪಾವತಿಸುವಂತೆ ಉಲ್ಲೇಖ [3] ರ ಈ ಕಛೇರಿಯ ಪತ್ರದಲ್ಲಿ ತಿಳಿಸಲಾಗಿತ್ತು.

ಅರ್ಜಿದಾರರು ಉಲ್ಲೇಖ [4] ರಂತೆ ದಿನಾಂಕ 08.06.2018 ರಂದು ₹. 71,43,520/- [‘₹. ಎಪ್ಪತ್ತೊಂದು ಲಕ್ಷದ ನಲವತ್ತಮೂರು ಸಾವಿರದ ಐದನೂರ ಇಪ್ಪತ್ತು ಮಾತ್ರ] ಗಳನ್ನು ಕೆನರಾ ಬ್ಯಾಂಕ್ ನ ಚಲನ್ ನಂ. 17488 ರ ಮೂಲಕ ಪಾವತಿಸಿರುತ್ತಾರೆ. ಸದರಿ ಮೊತ್ತವು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂದಾಯವಾಗಿರುವ ಬಗ್ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆರ್ಥಿಕ ವಿಭಾಗದವರು ದಿನಾಂಕ 25.06.2018 ರಂದು ದೃಢೀಕರಿಸಿರುತ್ತಾರೆ.

ಉಲ್ಲೇಖ [5] ರಲ್ಲಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿನ ಉದ್ಯಾನವನ ಮತ್ತು ಬಯಲು ಜಾಗ ಹಾಗೂ ಉದ್ದೇಶಿತ ರಸ್ತೆ ಪ್ರದೇಶಗಳನ್ನು ನೊಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪುಕ್ಕಟೆಯಾಗಿ ಪ್ರಾಧಿಕಾರಕ್ಕೆ ಹಸ್ತಾಂತರಿಸಿಕೊಳ್ಳುವಂತೆ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರರು [ಪೂರ್ವ] ರವರಿಗೆ ತಿಳಿಸಲಾಗಿತ್ತು. ದಿನಾಂಕ 17.07.2018 ರಂದು ಸದರಿ

ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿನ ಉದ್ಯಾನವನ ಮತ್ತು ಬಯಲು ಜಾಗ ಹಾಗೂ ಉದ್ದೇಶಿತ ರಸ್ತೆ ಪ್ರದೇಶಗಳನ್ನು ಪುಕ್ಕಟೆಯಾಗಿ ಉಲ್ಲೇಖ [6] ರಂತೆ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರ ಮಾಡಿಕೊಂಡಿರುವುದಾಗಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರರು [ಪೂರ್ವ] ರವರು ವರದಿ ನೀಡಿರುತ್ತಾರೆ.

ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ ಎಂ.ಆರ್.ಟಿ.ಎಸ್ ಕರ, ಮೆಟ್ರೋಕರ ಮತ್ತು ವಿವಿಧ ಶುಲ್ಕಗಳ ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರುವುದಾಗಿ ಉಲ್ಲೇಖ [7] ರಂತೆ ನೋಟರೈಸ್ ಪ್ರಮಾಣ ಪತ್ರವನ್ನು ದಿನಾಂಕ 30.08.2018 ರಂದು ಸಲ್ಲಿಸಿರುತ್ತಾರೆ.

ಉಲ್ಲೇಖ [8] ರಂತೆ ಜಿಲ್ಲಾಧಿಕಾರಿಗಳು ಸರ್ವೆ ನಂ. 42/1 ರಲ್ಲಿ ಕಾಲುದಾರಿಯ ಬಗ್ಗೆ 0-04 ಗುಂಟೆ, ಸರ್ವೆ ನಂ. 42/2 ರಲ್ಲಿ ಬಂಡಿದಾರಿಯ ಬಗ್ಗೆ 0-03 ಗುಂಟೆ, ಸರ್ವೆ ನಂ. 43/3 ರಲ್ಲಿ ಬಂಡಿದಾರಿ ಬಗ್ಗೆ 0-04.04 ಗುಂಟೆ, ಕಾಲುದಾರಿ ಬಗ್ಗೆ 0-05.12 ಗುಂಟೆ ಒಟ್ಟು 0-10 ಗುಂಟೆ, ಸರ್ವೆ ನಂ. 43/4 ರಲ್ಲಿ ಕಾಲುದಾರಿ ಬಗ್ಗೆ 0-00.08 ಗುಂಟೆ ಮತ್ತು ಬಂಡಿದಾರಿ ಬಗ್ಗೆ 0-01.08 ಗುಂಟೆ, ಒಟ್ಟು 0-02 ಗುಂಟೆ, 43/5 ರಲ್ಲಿ ಬಂಡಿದಾರಿ ಬಗ್ಗೆ 0-02 ಗುಂಟೆ, 43/6 ರಲ್ಲಿ ಕಾಲುದಾರಿ ಬಗ್ಗೆ 0-01.08 ಗುಂಟೆ, ಸರ್ವೆ ನಂ. 43/8 ರಲ್ಲಿ ಕಾಲುದಾರಿ ಬಗ್ಗೆ 0-02 ಗುಂಟೆ ಹಾಗೂ ಸರ್ವೆ ನಂ. 43/9 ರಲ್ಲಿ ಬಂಡಿದಾರಿ ಬಗ್ಗೆ 0-01.08 ಗುಂಟೆ ಮತ್ತು ಕಾಲುದಾರಿ ಬಗ್ಗೆ 0-00.08 ಗುಂಟೆ ಸೇರಿ 0-02 ಗುಂಟೆ ಖರಾಬು ಇದ್ದು, ಈ ಎಲ್ಲಾ ಸರ್ವೆ ನಂಬರ್ ಗಳಲ್ಲಿ ಕಾಲುದಾರಿಯಾಗಿ 0-14.04 ಗುಂಟೆ ಮತ್ತು ಬಂಡಿದಾರಿಗಾಗಿ 0-12.04 ಗುಂಟೆ ಒಟ್ಟು 26-08.00 ಗುಂಟೆ "ಬಂಡಿದಾರಿ ಮತ್ತು ಕಾಲುದಾರಿ ಖರಾಬು" ಜಮೀನನ್ನು ಪಥ ಬದಲಾವಣೆ ಮಾಡಿದಾಗ 0-04.08ಗುಂಟೆ ಹೆಚ್ಚುವರಿ ಜಮೀನನ್ನು ಸರ್ಕಾರಕ್ಕೆ ಹಸ್ತಾಂತರಿಸುವ ಹಾಗೂ ಇತರೆ ಸಾಮಾನ್ಯ ಷರತ್ತಿಗೊಳಪಡಿಸಿ ಪಥಬದಲಾವಣೆ ಆದೇಶ ನೀಡಿರುತ್ತಾರೆ.

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಪಣತ್ತೂರು ಗ್ರಾಮದ ಸೆ.ನಂ. 41/2, 42/1, 42/2, 43/3, 43/4, 43/5, 43/6, 43/7ಎ, 43/7ಬಿ, 43/8, 43/9 ಗಳಲ್ಲಿ ಒಟ್ಟು [20 ಎಕರೆ 24 ಗುಂಟೆ (0-22 ಗುಂಟೆ ಖರಾಬು ಹೊರತುಪಡಿಸಿ)] ಕಾಲುದಾರಿ ಮತ್ತು ಬಂಡಿದಾರಿ ಪಥ ಬದಲಾವಣೆಯಾದ ನಂತರ 20 ಎಕರೆ 19.08 ಗುಂಟೆ (0-26.08 ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯನ್ನು ಈ ಕೆಳಕಂಡ ಷರತ್ತುಗಳಿಗೊಳಪಡಿಸಿ ಅನುಮೋದಿಸಲಾಗಿದೆ.

1	ಪ್ರಸ್ತಾವಿತ ಪ್ರದೇಶದಲ್ಲಿ ಹಾದು ಹೋಗಿರುವ ಬಂಡಿದಾರಿ ಮತ್ತು ಕಾಲುದಾರಿ ಖರಾಬು ಪಥ ಬದಲಾವಣೆ ಮಾಡಿರುವ ಬಗ್ಗೆ ಜಿಲ್ಲಾಧಿಕಾರಿಗಳು ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ರವರ ಆದೇಶ ಸಂಖ್ಯೆ ಎಲ್ ಎನ್ ಡಿ [ಪೂ] ಸಿಆರ್/17/18-19, ದಿನಾಂಕ 21.08.2018 ರಲ್ಲಿ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.
2	ಬಂಡಿದಾರಿ ಮತ್ತು ಕಾಲುದಾರಿ ಖರಾಬು ಜಮೀನನ್ನು ಪಥಬದಲಾವಣೆ ಮಾಡಿದಾಗ 04.08 ಗುಂಟೆ ಹೆಚ್ಚುವರಿ ಜಮೀನನ್ನು ಸರ್ಕಾರಕ್ಕೆ ಹಸ್ತಾಂತರಿಸಿ ಕಟ್ಟಡ ನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರಕ್ಕೆ ಹಸ್ತಾಂತರಿಸಿದ ಪ್ರತಿ ಸಲ್ಲಿಸುವುದು.
3	ಸದರಿ ಯೋಜನೆಯಲ್ಲಿ ಮಳೆ ನೀರು ಕೂಯ್ಲಿ ವ್ಯವಸ್ಥೆಯನ್ನು ಕಲ್ಪಿಸುವುದು.
4	ಪ್ರಶ್ನಿತ ಪ್ರದೇಶಕ್ಕೆ ಲಗತ್ತಾಗಿರುವ ಸಂಪರ್ಕ ರಸ್ತೆಯನ್ನು ಅರ್ಜಿದಾರರ ಪ್ರದೇಶದಲ್ಲಿ ಎರಡೂ ಬದಿಗಳಲ್ಲಿ 100 ಮೀ. ಉದ್ದಕ್ಕೂ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವುದು.
5	ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು.

6	ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳಸಿ ಅಭಿವೃದ್ಧಿ ಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
7	ಪ್ರಾಧಿಕಾರವು ಅನುಮೋದಿಸಿರುವ ಅಭಿವೃದ್ಧಿ ಯೋಜನಾ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
8	ಸದರಿ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸುವುದು. ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ ಸ್ವತ್ತಿನ ಒಳಭಾಗದಲ್ಲಿ ನಿರ್ವಹಿಸುವುದು.
9	ಸ್ವಾಭಾವಿಕವಾಗಿ ಇಳಿಜಾರಿನ ಕಡೆ ಹೋಗುವ ಮಳೆ ನೀರನ್ನು ಡ್ರೈನ್ ಮುಖಾಂತರ ವ್ಯಾಲಿಗೆ ತಂದು ಸೇರಿಸುವುದು ಹಾಗೂ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡುವುದು.
10	ವಿವರವಾದ ಕಟ್ಟಡ ನಕ್ಷೆಗಳನ್ನು ಅನುಮೋದಿಸುವ ಸಕ್ಷಮ ಪ್ರಾಧಿಕಾರವು ಕಟ್ಟಡ ಸುರಕ್ಷತೆಯ ಬಗ್ಗೆ Structural Stability ಪತ್ರ ಪಡೆದು ಪರಿಶೀಲಿಸಿಕೊಳ್ಳತಕ್ಕದ್ದು.
11	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water Table ನ ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
12	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನ್ಯಾಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿನಕ್ಷೆಯನ್ನು ಮಾರ್ಪಾಡುಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
13	ದಿನಾಂಕ: 16/1/2010 ರಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯ ನಡವಳಿಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಹಾಗೂ ದಿನಾಂಕ: 07/01/2011 ರಂದು ಜರುಗಿದ ಸಮಿತಿ ಸಭೆಯ ವಿಷಯ ಸಂಖ್ಯೆ:09/2011ರ ತೀರ್ಮಾನದಂತೆ ಅಭಿವೃದ್ಧಿನಕ್ಷೆಯಲ್ಲಿ Arrangement of Blocks ಗಳನ್ನು ವಲಯನಿಯಮಾವಳಿಗಳಂತೆ ಪರಿಶೀಲಿಸಲಾಗಿದ್ದು, ಕಟ್ಟಡನಕ್ಷೆಗೆ ಸಂಬಂಧಿಸಿದ ಇತರೆ ವಿವರಗಳನ್ನು ಪರಿಶೀಲಿಸಿರುವುದಿಲ್ಲ. ಇದನ್ನು ಕಟ್ಟಡನಕ್ಷೆ ಅನುಮೋದಿಸುವ ಸಕ್ಷಮ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ NOC ಗಳನ್ನು ಮತ್ತು ಇನ್ನಿತರೇ ದಾಖಲಾತಿಗಳನ್ನು ಅರ್ಜಿದಾರರಿಂದ ಪಡೆದು ನಿಯಮಾನುಸಾರ ಪರಿಶೀಲಿಸಿಕೊಳ್ಳತಕ್ಕದ್ದು.
14	ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು, ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ.
15	ಅಭಿವೃದ್ಧಿ ನಕ್ಷೆಯಲ್ಲಿ Sewage Treatment plant Solid Waste managementಗೆ ಅಗತ್ಯ ಜಾಗಗಳನ್ನು ಗುರುತಿಸಿದ್ದು Dual Piping System ಅನ್ನು BWSSB ರವರ ನಿರ್ದೇಶನದಂತೆ ಅಳವಡಿಸುವುದು.
16	ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೋಯ್ಲಿಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ಸಿದ್ಧಪಡಿಸಿದ ವಿನ್ಯಾಸದಂತೆ ಕಾರ್ಯಗತಗೊಳಿಸುವುದು.

17	ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು.
18	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
19	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್ ಕರ, ಮೆಟ್ರೋಸೆಸ್, ವಿವಿಧ ಇತರೆ ಶುಲ್ಕಗಳ ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ಆದೇಶಕ್ಕೆ ಬದ್ಧರಾಗಿರುವುದಾಗಿ ಸಲ್ಲಿ ಸಿರುವ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
20	(EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಮತ್ತು (LIG) ಕಡಿಮೆ ವರ್ಗದವರಿಗಾಗಿ ವಸತಿ ಅಭಿವೃದ್ಧಿ ಯೋಜನೆಯಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಟಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು.
21	ಪ್ರಶ್ನಿತ ಪ್ರದೇಶದ ಉದ್ದೇಶಿತ ಬೆಳವಣಿಗೆಗಳಿಂದ ಯಾವುದೇ ತ್ಯಾಜ್ಯ ನೀರನ್ನು ಸಂಸ್ಕರಿಸದೇ ಹೊರಬಿಡಬಾರದು.
22	ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಎಸ್-15117

ಆಯುಕ್ತರು,

ಬೆಂಗಳೂರು, ಬೆಂಗಳೂರು
14/9/18

ಇವರಿಗೆ

M/s Shivakar Infra P.L, M/s Shnakar Developers P.L,
M/s Akarsha Realty.p.l, M/s Earnest Costruction P.L
ರವರ Authorised Signatory

ಶ್ರೀ.ಬಿ.ಎಂ.ಕರುಣೇಶ್

ನಂ. 10, ವಿರಲ್ ಮಲ್ಟಿ ರಸ್ತೆ,

ಬೆಂಗಳೂರು 560 001.

